ಕರ್ನಾಟಕ ವಿಧಾನ ಪರಿಷತ್ತು

1.	ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ	37
2.	ಮಾನ್ಯ ಸದಸ್ಯರ ಹೆಸರು	ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಯಿಂದ ಚುನಾಯಿತರಾದವರು)
3.	ಉತ್ತರಿಸಬೇಕಾದ ದಿನಾಂಕ	21/09/2020
4.	ಉತ್ತರಿಸುವವರು	ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು

ಕ್ರ ಸಂ.	ಪ್ರಶ್ನೆ	ಉತ್ತರ
ಅ)	ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಕಾರ್ಮಿಕರು ಬೆಂಗಳೂರಿಗೆ ಬಂದು ನೆಲೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಬಂದಿದ್ದಲ್ಲಿ ಮಹಿಳೆಯರು ಮತ್ತು ಪುರುಷರು ಕಾರ್ಮಿಕರೆಷ್ಟು; (ವಿವರ ನೀಡುವುದು)	ಹೌದು. ಕಾರ್ಮಿಕರ ವಾಸಸ್ಥಳದ ಮಾಹಿತಿ ದಾಖಲಿಸುವ ವ್ಯವಸ್ಥೆ ಕಾರ್ಮಿಕ ಇಲಾಖೆಯಲ್ಲಿ ಇಲ್ಲದ ಕಾರಣ ಪುರುಷ ಹಾಗೂ ಮಹಿಳಾ ಕಾರ್ಮಿಕರೆಂದು ವರ್ಗೀಕರಿಸಲಾದ ಅಂಕಿ ಅಂಶಗಳು ಇಲಾಖೆಯಲ್ಲಿ ಲಭ್ಯವಿರುವುದಿಲ್ಲ.
ಆ)	ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿರುವುದು ನಿಜವೇ; ಹಾಗಿದ್ದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು; (ವಿವರ ನೀಡುವುದು)	ಹೌದು. ಕೋವಿಡ್-19 ಸಂದರ್ಭದಲ್ಲಿ ಸಂಕಷ್ಟಕ್ಕೆ ಗುರಿಯಾದ ಕಾರ್ಮಿಕರ ಹಿತರಕ್ಷಣೆಗೆ ಈ ಕೆಳಕಂಡ ಮಂಡಳಿಗಳ ವತಿಯಿಂದ ಕೆಳಕಂಡಂತೆ ಕ್ರಮಕೈಗೊಳ್ಳಲಾಗಿರುತ್ತದೆ. ಅ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 1. ಮಾನ್ಯ ಮುಖ್ಯಮಂತ್ರಿಗಳ ಘೋಷಣೆಯಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಇಲ್ಲಿಯವರೆಗೆ 16,48,431 ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ತಲಾ ರೂ.5,000/- ಗಳಂತೆ ಒಟ್ಟು ರೂ. 824.21 ಕೋಟಿ ಸಹಾಯ ಧನವನ್ನು ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ. 2. ಕಟ್ಟಡ ಮತ್ತು ವಲಸೆ ಕಟ್ಟಡ ಕಾರ್ಮಿಕರಿಗೆ ಕೋರೋನಾ ವೈರಸ್ ಬಗ್ಗೆ ಅರಿವು ಮೂಡಿಸಲು ಮತ್ತು ಮಾಸ್ಕ್ ಸ್ಯಾನಿಟೈಸರ್ ಹಾಗೂ ಸೋಪುಗಳನ್ನು ವಿತರಣೆ ಮಾಡಲು 41 ಉಪ ವಿಭಾಗ ಮಟ್ಟದ ಕಾರ್ಮಿಕ ಅಧಿಕಾರಿಗಳಿಗೆ ತಲಾ ರೂ.10 ಲಕ್ಷಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. 3. ಮಂಡಳಿಯ ವತಿಯಿಂದ ಬೆಂಗಳೂರಿನಲ್ಲಿ ಸ್ಥಾಪಿಸಲಾಗಿದ್ದ 10 ಶಿಶುಪಾಲನಾ ಕೇಂದ್ರಗಳಲ್ಲಿನ ಮಕ್ಕಳಿಗಾಗಿ Packed Nutrition Food & Toys ಗಳನ್ನು ಪೋಷಕರ ಮನೆಗಳಿಗೆ ತಲುಪಿಸಲಾಗಿರುತ್ತದೆ. 4. ಕಟ್ಟಡ ಮತ್ತು ವಲಸೆ ಕಟ್ಟಡ ಕಾರ್ಮಿಕರಿಗೆ ಆಹಾರ ಒದಗಿಸಲು ಮತ್ತು ಅವರ ಸಮಸ್ಯೆಗಳನ್ನು ಆಲಿಸಲು 24*7 ಸಹಾಯವಾಣಿ (155214) ಯನ್ನು ಸ್ಥಾಪಿಸಿ ಈ ಮೂಲಕ

		ದೂರುಗಳನ್ನು ಸ್ವೀಕರಿಸಿ ಸದರಿ ದೂರುಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. 5. ವಸತಿ ರಹಿತ ಕಟ್ಟಡ ಮತ್ತು ವಲಸೆ ಕಟ್ಟಡ ಕಾರ್ಮಿಕರಿಗೆ ಜಿಲ್ಲಾಡಳಿತದ ಸಹಕಾರದೊಂದಿಗೆ ವಸತಿ ಸೌಲಭ್ಯ ಮತ್ತು ಊಟವನ್ನು ಒದಗಿಸಲಾಗಿರುತ್ತದೆ. 6. ಕಟ್ಟಡ ಮತ್ತು ವಲಸೆ ಕಟ್ಟಡ ಕಾರ್ಮಿಕರಿಗೆ ಲಾಕ್ ಡೌನ್ ಪ್ರಾರಂಭದಿಂದ ಇದುವರೆಗೂ 89.86 ಲಕ್ಷ ಸಿದ್ಧಪಡಿಸಿದ ಆಹಾರದ ಪ್ಯಾಕೆಟ್ ಗಳನ್ನು ವಿತರಿಸಲಾಗಿರುತ್ತದೆ. 7. ಕಟ್ಟಡ ಮತ್ತು ವಲಸೆ ಕಟ್ಟಡ ಕಾರ್ಮಿಕರಿಗೆ 6.08 ಲಕ್ಷ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ತಯಾರಿಸಿ ವಿತರಿಸಲಾಗುತ್ತಿದೆ. 8. ವಲಸೆ ಕಟ್ಟಡ ಕಾರ್ಮಿಕರನ್ನು ತಮ್ಮ ತವರು ರಾಜ್ಯಗಳಿಗೆ ವಿಶೇಷ ಶ್ರಮಿಕ ರೈಲುಗಳ ಮೂಲಕ ಕಳುಹಿಸಲು ಅಗತ್ಯ ಕ್ರಮ ಕೈಗೊಂಡು ಪ್ರಯಾಣದ ಸಮಯದಲ್ಲಿ ಆಹಾರ ನೀರಿನ ಬಾಟಲ್‌ಗಳು, ಹಣ್ಣು, ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿರುತ್ತದೆ. ಆ] <u>ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ</u> ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ತಲಾ ರೂ.5,000/-ಗಳ ಒಂದು ಬಾರಿಯ ನೆರವನ್ನು ಘೋಷಿಸಿದೆ. ರಾಜ್ಯದಲ್ಲಿ ಒಟ್ಟು 1,14,388 ಕ್ಷೌರಿಕರು ಹಾಗೂ ಅಗಸರಿಗೆ ತಲಾ 5,000/- ರಂತೆ 57.19 ಕೋಟಿ ರೂಪಾಯಿಗಳನ್ನು ನೇರ ವರ್ಗಾವಣೆಯ ಮೂಲಕ ಒದಗಿಸಿದೆ.
ಇ)	ಬಡ ಕಾರ್ಮಿಕ ಕುಟುಂಬಗಳಿಗೆ ನೆರವು ನೀಡಲು ಸರ್ಕಾರ ಹಾಕಿಕೊಂಡಿರುವ ಕ್ರಮಗಳೇನು (ವಿವರ ನೀಡುವುದು)	<u>ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ</u> ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಭಿತರಿಗೆ 19 ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲಾಗುತ್ತಿರುತ್ತದೆ. ವಿವರಗಳನ್ನು <u>ಅನುಬಂಧ-1 ರಲ್ಲಿ ನೀಡಿದೆ.</u> ಮುಂದುವರೆದು, 2020-21ನೇ ಸಾಲಿನ ಆಯವ್ಯಯದಲ್ಲಿ ನೋಂದಾಯಿತ ಕಾರ್ಮಿಕರಿಗಾಗಿ 10 ಹೊಸ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಅವುಗಳ ವಿವರವನ್ನು <u>ಅನುಬಂಧ-2 ರಲ್ಲಿ ನೀಡಿದೆ.</u> <u>ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ-</u> (1) <u>ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ:-</u> ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲಕರಿಗೆ ಸಂಬಂಧಪಟ್ಟಂತೆ ಯೋಜನೆಯಡಿ ಈ ಕೆಳಕಂಡ ಸೌಲಭ್ಯಗಳನ್ನು ನೀಡಲಾಗುತ್ತಿದೆ.

		(ಅ) ಅಪಘಾತ ಪರಿಹಾರ:- ಅಪಘಾತದಿಂದಾದ ಮರಣ ಪ್ರಕರಣಗಳಲ್ಲಿ ರೂ. 5 ಲಕ್ಷದ ಪರಿಹಾರ, ಸಂಪೂರ್ಣ ಶಾಶ್ವತ ದುರ್ಬಲತೆ ಪ್ರಕರಣಗಳಲ್ಲಿ ರೂ.2 ಲಕ್ಷದ ಪರಿಹಾರ ಮತ್ತು ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ರೂ.1 ಲಕ್ಷದವರೆಗೂ ಚಿಕಿತ್ಸಾ ವೆಚ್ಚದ ಮರುಪಾವತಿ ನೀಡಲಾಗುವುದು. (ಆ) ಶೈಕ್ಷಣಿಕ ಧನ ಸಹಾಯ:- ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000/- ರೂ.ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದೆ.
ಈ)	ಸರ್ಕಾರವು ವಲಸ ಕಾರ್ಮಿಕರಿಗೆ ನೆರವಾಗಲು ಕೈಗೊಂಡಿರುವ ಯೋಜನೆಗಳನ್ನು ಯಾವಾಗ ಅನುಷ್ಠಾನಗೊಳಿಸಲಾಗುವುದು:	ಪ್ರಸ್ತುತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ನೊಂದಾಯಿತ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯ ಸೌಲಭ್ಯಗಳನ್ನು ವಿಸ್ತರಿಸಿ ಅನುಷ್ಠಾನಗೊಳಿಸಲಾಗುತ್ತಿದೆ.
ಉ)	ಕಾರ್ಮಿಕರ ಸಂಕಷ್ಟ ನಿವಾರಿಸುವಲ್ಲಿ ಕಾರ್ಮಿಕರ ಕಲ್ಯಾಣ ನಿಧಿಯ ಪಾತ್ರವೇನು? (ವಿವರ ನೀಡುವುದು)	ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸುಂಕ ಕಾಯ್ದೆ 1996 ಮತ್ತು ನಿಯಮಗಳು 1998 ರಡಿಯಲ್ಲಿ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸ್ಥಾಪಿಸಲಾಗಿರುತ್ತದೆ. ಮಂಡಳಿಯಲ್ಲಿ ನೋಂದಣಿಯಾಗುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ವಿವಿಧ ರೀತಿಯ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಈ ಕಲ್ಯಾಣ ನಿಧಿಯನ್ನು ಬಳಸಲಾಗುತ್ತಿದೆ. ಸೌಲಭ್ಯಗಳ ವಿವರಗಳನ್ನು ಅನುಬಂಧ -1 ಹಾಗೂ ಅನುಬಂಧ- 2 ರಲ್ಲಿ ಒದಗಿಸಿದೆ.

ಕಾಇ 298 ಎಲ್‌ಇಟಿ 2020

19/9/2020

(ಅರಬೈಲ್ ಶಿವರಾಂ ಹೆಬ್ಬಾರ್)
ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು

ಅನುಬಂಧ-01

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳು

1. ಪಿಂಚಣಿ ಸೌಲಭ್ಯ: ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ರೂ.2,000/-
2. ಕುಟುಂಬ ಪಿಂಚಣಿ ಸೌಲಭ್ಯ: ಮೃತ ಪಿಂಚಣಿದಾರರ ಪತಿ / ಪತ್ನಿ ಮಾಸಿಕ ರೂ.1000/-
3. ದುರ್ಬಲತೆ ಪಿಂಚಣಿ: ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ರೂ.2,000/- ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ರೂ.2,00,000/- ದವರೆಗೆ ಅನುಗ್ರಹ ರಾಶಿ ಸಹಾಯಧನ.
4. ಕನ್ನಡಕ, ಶ್ರವಣಯಂತ್ರ, ಕೃತಕ ಕೈಕಾಲು ಮತ್ತು ಗಾಲಿ ಕುರ್ಚಿ ಮರುಪಾವತಿ ಸೌಲಭ್ಯ.
5. ಟ್ರೈನಿಂಗ್-ಕಮ್-ಟೂಲ್‌ಕಿಟ್ ಸೌಲಭ್ಯ (ಶ್ರಮ ಸಾಮರ್ಥ್ಯ) : ರೂ.30,000/- ವರೆಗೆ
6. ಶ್ರಮ ಸಂಸಾರ ಸಾಮರ್ಥ್ಯ ತರಬೇತಿ ಸೌಲಭ್ಯ: ನೋಂದಾಯಿತ ಫಲಾನುಭವಿಯ ಅವಲಂಭಿತರಿಗೆ
7. ವಸತಿ ಸೌಲಭ್ಯ (ಕಾರ್ಮಿಕ ಗೃಹ ಭಾಗ್ಯ): ರೂ.2,00,000/- ದವರೆಗೆ ಮುಂಗಡ ಸೌಲಭ್ಯ
8. ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್): ಮಹಿಳಾ ಫಲಾನುಭವಿಯ ಮೊದಲ ಎರಡು ಮಕ್ಕಳಿಗೆ ಹೆಣ್ಣು ಮಗುವಿನ ಜನನಕ್ಕೆ ರೂ. 30,000/- ಮತ್ತು ಗಂಡು ಮಗುವಿನ ಜನನಕ್ಕೆ ರೂ.20,000/-
9. ಶಿಶು ಪಾಲನಾ ಸೌಲಭ್ಯ:
10. ಅಂತ್ಯಕ್ರಿಯೆ ವೆಚ್ಚ : ರೂ.4,000/- ಹಾಗೂ ಅನುಗ್ರಹ ರಾಶಿ ರೂ.50,000/-ಸಹಾಯಧನ
11. ಶೈಕ್ಷಣಿಕ ಸಹಾಯಧನ (ಕಲಿಕೆ ಭಾಗ್ಯ): ಫಲಾನುಭವಿಯ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ:

ಕ್ರ.ಸಂ	ತರಗತಿ (ಉತ್ತೀರ್ಣಕ್ಕೆ)	ವಾರ್ಷಿಕ ಸಹಾಯ ಧನ	
		ಗಂಡು	ಹೆಣ್ಣು
I.	ನರ್ಸರಿ	3,000	4,000
II.	1 ರಿಂದ 4ನೇ ತರಗತಿ	3,000	4,000
III.	5 ರಿಂದ 8ನೇ ತರಗತಿ	5,000	6,000
IV.	9 ಹಾಗೂ 10ನೇ ತರಗತಿ	10,000	11,000
V.	ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿ.ಯು.ಸಿ	10,000	14,000
VI.	ಐಟಿಐ	12,000	15,000
VII.	ಪದವಿ ಪ್ರತಿ ವರ್ಷಕ್ಕೆ	15,000	20,000
VIII.	ಸ್ನಾತಕೋತ್ತರ ಪದವಿ ಸೇರ್ಪಡೆಗೆ	20,000	20,000
	ಮತ್ತು ಪ್ರತಿ ವರ್ಷಕ್ಕೆ	20,000	25,000
IX.	ಇಂಜಿನಿಯರಿಂಗ್ ಕೋರ್ಸ್ ಬಿಇ/ ಬಿ.ಟೆಕ್ ಸೇರ್ಪಡೆಗೆ	25,000	25,000
	ಮತ್ತು ಪ್ರತಿ ವರ್ಷಕ್ಕೆ	25,000	30,000
X.	ವೈದ್ಯಕೀಯ ಕೋರ್ಸ್‌ಗೆ ಸೇರ್ಪಡೆಗೆ	30,000	30,000
	ಮತ್ತು ಪ್ರತಿ ವರ್ಷಕ್ಕೆ	40,000	50,000

XI.	ಡಿಪ್ಲೋಮಾ	15,000	20,000
XII.	ಎಂ.ಟೆಕ್ / ಎಂ.ಇ	30,000	35,000
XIII.	ಎಂ.ಡಿ (ವೈದ್ಯಕೀಯ)	45,000	55,000
XIV.	ಪಿಹೆಚ್‌ಡಿ (ಪ್ರತಿ ವರ್ಷಕ್ಕೆ) ಗರಿಷ್ಠ 03 ವರ್ಷ	25,000	30,000

12. ವೈದ್ಯಕೀಯ ಸಹಾಯಧನ (ಕಾರ್ಮಿಕ ಆರೋಗ್ಯ ಭಾಗ್ಯ): ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಭಿತರಿಗೆ ರೂ.300/- ರಿಂದ ರೂ.10,000/-ವರೆಗೆ

13. ಅಪಘಾತ ಪರಿಹಾರ: ಮರಣ ಹೊಂದಿದ್ದಲ್ಲಿ ರೂ.5,00,000/-, ಸಂಪೂರ್ಣ ಶಾಶ್ವತ ದುರ್ಬಲತೆಯಾದಲ್ಲಿ ರೂ.2,00,000/- ಮತ್ತು ಭಾಗಶಃ ಶಾಶ್ವತ ದುರ್ಬಲತೆಯಾದಲ್ಲಿ ರೂ.1,00,000/-

14. ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ (ಕಾರ್ಮಿಕ ಚಿಕಿತ್ಸಾ ಭಾಗ್ಯ): ಹೃದ್ರೋಗ, ಕಿಡ್ನಿ ಜೋಡಣೆ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಪಾರ್ಶ್ವವಾಯು, ಮೂಳೆ ಶಸ್ತ್ರಚಿಕಿತ್ಸೆ, ಗರ್ಭಕೋಶ ಶಸ್ತ್ರಚಿಕಿತ್ಸೆ, ಅಸ್ತಮ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿತ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ, ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಸರ್ ಚಿಕಿತ್ಸೆ, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ಇ.ಎನ್.ಟಿ. ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ನರರೋಗ ಶಸ್ತ್ರಚಿಕಿತ್ಸೆ, ವ್ಯಾಸ್ಕ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರಚಿಕಿತ್ಸೆ, ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಹರ್ನಿಯ ಶಸ್ತ್ರಚಿಕಿತ್ಸೆ, ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ, ಮೂಳೆ ಮುರಿತ/ಡಿಸ್‌ಲೊಕೇಶನ್ ಚಿಕಿತ್ಸೆ, ಇತರೆ ಔದ್ಯೋಗಿಕ ಖಾಯಿಲೆಗಳ ಚಿಕಿತ್ಸೆಗಳಿಗೆ ರೂ.2,00,000/-ವರೆಗೆ

15. ಮದುವೆ ಸಹಾಯಧನ (ಗೃಹ ಲಕ್ಷ್ಮೀ ಬಾಂಡ್): ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ ರೂ.50,000/-

16. ಐಕಲು ಸಂಪರ್ಕ ಸೌಲಭ್ಯ (ಕಾರ್ಮಿಕ ಅನಿಲ ಭಾಗ್ಯ): ಅನಿಲ ಸಂಪರ್ಕದೊಂದಿಗೆ ಎರಡು ಬರ್ನರ್ ಸ್ಟೌವ್

17. ಬಿಎಂಟಿಸಿ ಬಸ್ ಪಾಸ್ ಸೌಲಭ್ಯ: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವಂತಹ / ವಾಸಸ್ಥಳದಿಂದ ಬೆಂಗಳೂರಿಗೆ ಪ್ರಯಾಣಿಸುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ

18. ಕೆಎಸ್‌ಆರ್‌ಟಿಸಿ ಬಸ್ ಪಾಸ್‌ನ ಸೌಲಭ್ಯ: ರಾಜ್ಯದಾದ್ಯಂತ ವಿದ್ಯಾಭ್ಯಾಸದಲ್ಲಿ ತೊಡಗಿರುವ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ (ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ)

19. ತಾಯಿ ಮಗು ಸಹಾಯ ಹಸ್ತ: ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾ ಪೂರ್ವ ಶಿಕ್ಷಣ ಮತ್ತು ಪೌಷ್ಠಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವವರೆಗೆ ವಾರ್ಷಿಕ ರೂ.6,000/- ಗಳ ಸಹಾಯಧನ.

ವಿಧಾನ ಪರಿಷತ್‌ನ ಮಾನ್ಯ ಸದಸ್ಯರಾದ ಶ್ರೀ ಎನ್ ಅಪ್ಪಾಜಿ ಗೌಡ ಇವರ ಚುಕ್ಕೆ ಗುರುತಿಲ್ಲದ

ಪ್ರಶ್ನೆ ಸಂಖ್ಯೆ 37ಕ್ಕೆ ಅನುಬಂಧ-2

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 2020 -21 ನೇ ಸಾಲಿನ ಆಯವ್ಯಯದಲ್ಲಿ ರೂಪಿಸಿರುವ 10 ಹೊಸ ಯೋಜನೆಗಳು

ಕ್ರ.ಸಂ	ಹೊಸ ಯೋಜನೆಗಳು
1	ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ (Higher Education-Diploma, ITI, Degree & Post Graduation).
2	ಫಲಾನುಭವಿಗಳ ಓದುತ್ತಿರುವ ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಣೆ
3	ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಫಲಾನುಭವಿಗಳ ಮಕ್ಕಳಿಗೆ ಶಾಲಾ ಶುಲ್ಕ ಮರುಪಾವತಿ ಯೋಜನೆ
4	ಫಲಾನುಭವಿ ಮತ್ತು ಅವರ ಅವಲಂಬಿತರು ವಿವಿಧ ಕ್ಷೇತ್ರಗಳಲ್ಲಿ ಮಾಡುವ ಅಸಾಧಾರಣ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಯೋಜನೆ
5	ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ತರಬೇತಿ ಮತ್ತು ತಪಾಸಣೆಯ ಯೋಜನೆ.
6	Pre-paid Health Card ಯೋಜನೆ
7	ಮೋಬೈಲ್ ಕ್ಲಿನಿಕ್ ಯೋಜನೆ
8	ಪೌಷ್ಟಿಕ ಆಹಾರ ಕಿಟ್ ಯೋಜನೆ.
9	ಪ್ರಧಾನ ಮಂತ್ರಿಗಳ ಭೀಮಾ ಜೀವನ್ ಜ್ಯೋತಿ ಯೋಜನೆ ಅನುಷ್ಠಾನ
10	Safety & Quick response team ಯೋಜನೆ.